



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IV A	ಬೆಂಗಳೂರು, ಬುಧವಾರ, ೨೯, ಮಾರ್ಚ್, ೨೦೨೩(ಚೈತ್ರ, ೦೮, ಶಕವರ್ಷ, ೧೯೪೫) BENGALURU, WEDNESDAY, 29, MARCH, 2023(CHAITHRA, 08, SHAKAVARSHA, 1945)	ಸಂ. ೧೪೨ No. 142
-------------------------	---	--------------------

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಾಖ್ಯೆ 10 ಶಾಸನ 2023, ಬೆಂಗಳೂರು, ದಿನಾಂಕ:29.03.2023.

ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಅಧ್ಯಾದೇಶ, 2023 ಇದಕ್ಕೆ 2023ರ ಮಾರ್ಚ್ ತಿಂಗಳ 28ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2023ರ ಕರ್ನಾಟಕ ಅಧ್ಯಾದೇಶ ಸಂಖ್ಯೆ: 02 ಎಂಬುದಾಗಿ ದಿನಾಂಕ 29ನೇ ಮಾರ್ಚ್ 2023 ರಂದು ಕರ್ನಾಟಕ ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

2023 ರ ಕರ್ನಾಟಕ ಅಧ್ಯಾದೇಶ ಸಂಖ್ಯೆ- 02

ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ)

ಅಧ್ಯಾದೇಶ, 2023

(ಭಾರತ ಗಣರಾಜ್ಯದ ಎಪ್ಪತ್ತನಾಲ್ಕನೇ ವರ್ಷದಲ್ಲಿ ಕರ್ನಾಟಕ ರಾಜ್ಯಪಾಲರಿಂದ ಪ್ರಖ್ಯಾಪಿತವಾಗಿ 2023 ರ ಮಾರ್ಚ್ ತಿಂಗಳ 29ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ).

ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ, 1999 (2000ರ ಕರ್ನಾಟಕ ಅಧಿನಿಯಮ 29)ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧ್ಯಾದೇಶ.

ಕರ್ನಾಟಕ ವಿಧಾನಸಭೆ ಮತ್ತು ಕರ್ನಾಟಕ ವಿಧಾನ ಪರಿಷತ್ತು ಅಧಿವೇಶನದಲ್ಲಿ ಇಲ್ಲದಿರುವುದರಿಂದ ಮತ್ತು ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಅಧ್ಯಾದೇಶವನ್ನು ಪ್ರಖ್ಯಾಪಿಸುವುದಕ್ಕೆ ಶ್ರೀಘ್ನ ಕ್ರಮವನ್ನು ತೆಗೆದುಕೊಳ್ಳಲು ಅವಶ್ಯಗೊಳಿಸುವಂಥ ವಿದ್ಯಮಾನಗಳು ಉಂಟಾಗಿವೆಯೆಂದು ಕರ್ನಾಟಕದ ಮಾನ್ಯ ರಾಜ್ಯಪಾಲರಿಗೆ ಮನದಟ್ಟಾಗಿರುವುದರಿಂದ;

ಆದ್ದರಿಂದ, ಈಗ ಭಾರತ ಸಂವಿಧಾನದ 213ನೇ ಅನುಚ್ಛೇದದ (1)ನೇ ಖಂಡದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕದ ಮಾನ್ಯ ರಾಜ್ಯಪಾಲರು ಈ ಮುಂದಿನ ಅಧ್ಯಾದೇಶವನ್ನು ಪ್ರಖ್ಯಾಪಿಸಿರುತ್ತಾರೆ, ಎಂದರೆ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧ್ಯಾದೇಶವನ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಅಧ್ಯಾದೇಶ, 2023 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೆ ಜಾರಿಗೆ ಬರತಕ್ಕದ್ದು.

2. 6ನೇ ಪ್ರಕರಣದ ತಿದ್ದುಪಡಿ.- ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ, 1999 (2000ರ ಕರ್ನಾಟಕ ಅಧಿನಿಯಮ 29)ರ 6ನೇ ಪ್ರಕರಣದಲ್ಲಿನ ಮೊದಲನೇ ಪರಂತುಕದಲ್ಲಿ "50 ಲಕ್ಷ ರೂಪಾಯಿಗಳಿಗೆ" ಎಂಬ ಪದಗಳು ಮತ್ತು ಅಂಕಿಗಳ ಬದಲಿಗೆ "1.00 ಕೋಟಿ ರೂಪಾಯಿಗಳಿಗೆ" ಎಂಬ ಪದಗಳು ಮತ್ತು ಅಂಕಿಗಳನ್ನು ಪ್ರತಿಯೋಜಿಸತಕ್ಕದ್ದು.

ಧಾವರಾಚಂದ್ ಗೆಹ್ಲೋಟ್

ಕರ್ನಾಟಕ ರಾಜ್ಯಪಾಲರು

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ

ಜಿ. ಶ್ರೀಧರ್

ಸರ್ಕಾರದ ಕಾರ್ಯದರ್ಶಿ
ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಇಲಾಖೆ

PARLIAMENTARY AFFAIRS AND LEGISLATION SECRETARIAT

NOTIFICATION

NO: DPAL 10 SHASANA 2023, BENGALURU, DATED:29.03.2023

Ordered that the translation of ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಅಧ್ಯಾದೇಶ, 2023 (2023 ರ ಕರ್ನಾಟಕ ಅಧ್ಯಾದೇಶ ಸಂಖ್ಯೆ: 02) in English language, be published as authorised by the Governor of Karnataka under clause (3) of Article 348 of the Constitution of India in the Karnataka Gazette for general information.

The following translation of ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಅಧ್ಯಾದೇಶ, 2023 (2023 ರ ಕರ್ನಾಟಕ ಅಧ್ಯಾದೇಶ ಸಂಖ್ಯೆ: 02) in English language is published in the Official Gazette as authorised by the Governor of Karnataka under clause (3) of Article 348 of the Constitution of India.

KARNATAKA ORDINANCE NO. 02 OF 2023

**THE KARNATAKA TRANSPARENCY IN PUBLIC PROCUREMENTS
(AMENDMENT) ORDINANCE, 2023**

(Promulgated by the Governor of Karnataka in the Seventy Fourth year of the Republic of India and First published in the Karnataka Gazette Extra-ordinary on the 29th day of March, 2023)

An Ordinance further to amend the Karnataka Transparency in Public Procurements Act, 1999 (Karnataka Act 29 of 2000).

Whereas the Karnataka Legislative Assembly and the Karnataka Legislative Council are not in session and the Hon'ble Governor of Karnataka is satisfied that the circumstances exist which render it necessary for him to take immediate action to promulgate the Ordinance for the purposes hereinafter appearing;

Now, therefore, in exercise of the powers conferred by clause (1) of Article 213 of the Constitution of India, the Hon'ble Governor of Karnataka is pleased to promulgate the following Ordinance, namely:-

1. Short title and commencement.- (1) This Ordinance may be called the Karnataka Transparency in Public Procurements (Amendment) Ordinance, 2023.

(2) It shall come into force at once.

2. Amendment of section 6.- In the Karnataka Transparency in Public Procurements Act, 1999 (Karnataka Act 29 of 2000), in section 6, in the first proviso, for the words and figures "Rs.50.00 Lakhs", the words and figures "Rs.1.00 crore", shall be substituted.

The above translation of ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಅಧ್ಯಾದೇಶ, 2023 (2023 ರ ಕರ್ನಾಟಕ ಅಧ್ಯಾದೇಶ ಸಂಖ್ಯೆ: 02) be published in the official Gazette under clause (3) of Article 348 of the Constitution of India.

**THAAWARCHAND GEHLOT
GOVERNOR OF KARNATAKA**

By order and in the name of the
Governor of Karnataka,

G. SRIDHAR
Secretary to Government
Department of Parliamentary
Affairs and Legislation